

ಬಿ.ಪ್ಯಾಕ್ ೨  
ಅಂದೂರು ಬೆಂಗಳೂರು



ELECTION  
HABBA  
#LetsMakeDemocracyWork

# ಜಯನಗರ

## ನಾಗರಿಕ ಪ್ರಣಾಳಿಕೆ



Mobility &  
Infrastructure



Waste  
management



Health



Water &  
Sanitation



Women &  
Child



Environment

ಏಪ್ರಿಲ್ 2018

## ಜಯನಗರದ ಒಳನೋಟ

1. ಪ್ರದೇಶ: 9.3 sq. km
2. ಜನಸಂಖ್ಯೆ : 229088
3. ವಾರ್ಡ್ : ಪಟ್ಟಾಭಿರಾಮನಗರ, ಭೈರಸಂದ್ರ ಜಯನಗರ ಪೂರ್ವ, ಗುರಪ್ಪನಪಾಳ್ಯ, ಜಿ.ಪಿ ನಗರ, ಸಾರಕ್ಕಿ, ಶಾಕಾಂಬರಿ ನಗರ 4.ಲೋಕಸಭಾ ಕ್ಷೇತ್ರ : ಬೆಂಗಳೂರು ದಕ್ಷಿಣ ವಿಭಾಗ
4. ಒಟ್ಟು ಗೃಹಗಳು : 55148
6. ರಸ್ತೆ ವಿಸ್ತೀರ್ಣ : 250 km
7. ಕೆರೆಗಳು :ದೊರೆಸಾನಿಪಾಳ್ಯ
- 8 ಆರಕ್ಷಕ ರಾಣಿ : ಜಯನಗರ, ತಿಲಕ್ ನಗರ, ಜಿ.ಪಿ ನಗರ
9. ಬಸ್ ನಿಲ್ದಾಣಗಳು : 127
10. ಅಗ್ನಿಶಾಮಕ ಕೇಂದ್ರ :0
11. ಸರ್ಕಾರಿ ಶಾಲೆಗಳು :18
12. ಆಟದ ಮೈದಾನ :15

## ಸರಳವಾಗಿ ನಾವು ಕೇಳುವುದಿಷ್ಟೆ

1)ನಾಗರಿಕರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವಂತೆ ನಾಗರಿಕ ಸಂಸ್ಥೆಗಳು ಮಹಾನಗರಪಾಲಿಕೆ ಸದಸ್ಯರು ಮತ್ತು ನಾಗರಿಕ ಗುಂಪುಗಳೊಂದಿಗೆ ಶಾಸಕರು ಮಾಸಿಕ ಸಾಮಾನ್ಯ ಸಭೆ ನಡೆಸಬೇಕು.

2)ಕ್ಷೇತ್ರದ ಅಭಿವೃದ್ಧಿಗಾಗಿ ತೆಗೆದುಕೊಂಡು ಕ್ರಮಗಳು ಮತ್ತು ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಕೆ ಒಳಗೊಂಡಂತೆ ನಾಗರಿಕ ಬೇಡಿಕೆಗಳಿಗೆ ಸಂಬಂಧಿಸಿದಂತೆ ನಾಗರಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಕ್ಷೇತ್ರದ ವೆಬ್‌ಸೈಟ್ ವಿನ್ಯಾಸಗೊಳಿಸಬೇಕು.

3)ಚಾಲ್ತಿಯಲ್ಲಿರುವ ಹಾಗೂ ಮುಂದೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಪಾರದರ್ಶಕ ರೀತಿಯಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚಿಸಲು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಸಂಪರ್ಕ ಹೊಂದಬೇಕು.

4)ವಿಧಾನಸಭೆಯಲ್ಲಿ ಮಂಡಿಸಲಾಗುವ ವಿವಿಧ ನೀತಿ ವಿಷಯಗಳ ಬಗ್ಗೆ ಶಾಸಕರು ತಮ್ಮ ನಿಲುವನ್ನು ವ್ಯಕ್ತಗೊಳಿಸಬೇಕು. ಸಮಸ್ಯೆಗಳನ್ನು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ನಾಗರಿಕರೊಂದಿಗೆ ಸಮಾಲೋಚಿಸಬೇಕು,

5) ಕ್ಷೇತ್ರದಲ್ಲಿ ಎದುರಾಗುವ ವಿವಿಧ ವಿಷಯಗಳಲ್ಲಿ ಭಾಗವಹಿಸಲು ನಾಗರಿಕರಿಗೆ ಸ್ವಯಂಪ್ರೇರಿತ ಅವಕಾಶಗಳನ್ನು ಕಲ್ಪಿಸಬೇಕು

6) ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳು ತರಬೇತಿ ನೀಡುವ ಅವಕಾಶವಿರಬೇಕು ಮತ್ತು ಗೃಹಿಣಿಯರು ಮತ್ತು ಹಿರಿಯ ನಾಗರಿಕರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳು ತರಬೇತಿ ನೀಡುವ ಅವಕಾಶಗಳನ್ನು ಕಲ್ಪಿಸಬೇಕು.

7) ಸಂಬಂಧಿತ ಅಧಿಕಾರಿಗಳ ಸಂಪರ್ಕ ವಿವರಗಳು (ಬಿ.ಬಿ.ಎಂ.ಪಿ) ಬೆಸ್ಕಾಂ) ಇತ್ಯಾದಿ ಮತ್ತು ದೂರುಗಳ ಪರಿಹಾರಕ್ಕಾಗಿ ನಿಗದಿಪಡಿಸಲಾಗುವ ಸಮಯದ ವಿವರಗಳನ್ನು ವಾರ್ಡ್ ಕಛೇರಿಯಲ್ಲಿ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಬೇಕು.

8) ಎಲ್ಲಾ ನಾಗರಿಕ ಸಂಸ್ಥೆಗಳ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಬೇಕು

9) ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಗತಿಯ ತ್ರೈಮಾಸಿಕ ವರದಿ ನಾಗರಿಕರಿಗೆ ಲಭ್ಯವಾಗಬೇಕು

10) ಮೂಲ ನಿವೇಶನಗಳು ಹಾಗೂ ಇತರ ಸೌಲಭ್ಯಗಳ ವಿವರಗಳನ್ನು ಒಳಗೊಂಡ ಕ್ಷೇತ್ರದ ನಕ್ಷೆ ಲಭ್ಯವಾಗುವಂತೆ ಏರ್ಪಾಡು ಮಾಡಬೇಕು

### **ಜಯನಗರ:**

ದೇವಸ್ಥಾನಗಳು, ಶಿಕ್ಷಣ ಸಂಸ್ಥೆಗಳು, ರೆಸ್ಟೋರೆಂಟ್‌ಗಳು, ಆಸ್ಪತ್ರೆಗಳು ಮತ್ತು ಇತರೆ ಬೃಹತ್ ಪ್ರಮಾಣದಲ್ಲಿ ಕಸ ಉತ್ಪಾದಿಸುವವರನ್ನು ಶೂನ್ಯ ಕಸದ ಮೂಲವಾಗುವುದಕ್ಕೆ ಉತ್ತೇಜನ ಮತ್ತು ಬೆಂಬಲ.

### **ಸಂಚಾರ ಮತ್ತು ಮೂಲಭೂತ ಸೌಕರ್ಯ**

1. ವರ್ಷವಿಡೀ ಸಂಚರಿಸಬಹುದಾದ ರಸ್ತೆಗಳು
2. ಪಾದಚಾರಿ ಸ್ನೇಹಿ ಮತ್ತು ದೊರಕಬಹುದಾದಂತಹ ಪಾದಚಾರಿ ರಸ್ತೆಗಳು
3. ದೊರಕಬಹುದಾದಂತಹ ಹಾಗೂ ಕೈಗೆಟುಕುವಂತಹ ಸಾರ್ವಜನಿಕ ಸಾರಿಗೆ ಮತ್ತು ಮೆಟ್ರೋ ಸ್ಟೇಷನ್‌ಗಳಿಂದ ಕೊನೆಯ ಹಂತದವರೆಗೆ ಸಂಪರ್ಕ ಅವಕಾಶಗಳು
4. ಅವೈಜ್ಞಾನಿಕ ರಸ್ತೆ ಉಬ್ಬುಗಳು ಅನೇಕ ಅಪಘಾತಗಳಿಗೆ ಕಾರಣವಾಗಿವೆ. ಎಲ್ಲಾ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ವೈಜ್ಞಾನಿಕ ರಸ್ತೆ ಉಬ್ಬುಗಳಾಗಿ ಬದಲಿಸಬೇಕಿದೆ.
5. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್, ಬಿಎಂಟಿಸಿ, ಟಿಟಿಎಂಸಿ ಮತ್ತು ಇತರೆ ಸಾರ್ವಜನಿಕ ಜಾಗಗಳ ಉತ್ತಮ ಬಳಕೆ

## ನೀರು

1. ನೀರು ಸರಬರಾಜು ಮಾಡುವ ಸಮಯವನ್ನು ನಾಗರಿಕರಿಗೆ ತಿಳಿಸುವ ವ್ಯವಸ್ಥೆ ಮಾಡಬೇಕಿದೆ. ಪ್ರತಿನಿತ್ಯ ಪ್ರತಿ ವ್ಯಕ್ತಿಗೆ ಕನಿಷ್ಠ 90ಲೀಟರ್, ಸಮವಾಗುವಷ್ಟು ನೀರನ್ನು ಎಲ್ಲ ನಿವಾಸಿಗಳಿಗೂ ಪೂರೈಸಬೇಕು
2. ನೀರು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಅಭಿಯಾನವನ್ನು ನಡೆಸಬೇಕು ಹಾಗೂ ಮಳೆನೀರು ಕೊಯ್ಲು ತಜ್ಞರು ಮತ್ತು ನೀರು ಉಳಿಸುವ ವಾಯುಪೂರಕ (ಏರೆಟರ್)ದಂತಹ ಸಾಧನಗಳ ಮಾಹಿತಿ ಸುಲಭವಾಗಿ ದೊರೆಯಲು ಕಿಯೋಸ್ಕ್‌ಗಳು ಲಭ್ಯವಾಗುವಂತೆ ಮಾಡಬೇಕು.
3. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಪದ್ಧತಿ ಅಳವಡಿಸಬೇಕು.
4. ಮಳೆ ನೀರು ಕಾಲುವೆ ಮತ್ತು ಮೋರಿಗಳಲ್ಲಿ ಕಾಲಕಾಲಕ್ಕೆ ಹೂಳು ಎತ್ತುವುದು ಮತ್ತು ನಿರ್ವಹಿಸುವುದು
5. ಕೊಳಚೆನೀರು ಸಂಸ್ಕರಣಾ ಘಟಕವನ್ನು ಸ್ಥಾಪಿಸುವ ಮೂಲಕ ಶುದ್ಧೀಕರಿಸಿದ ನೀರಿನ ಬಳಕೆಗೆ ಪ್ರೋತ್ಸಾಹಿಸುವುದು.

## ಮಹಿಳಾ ಮತ್ತು ಮಕ್ಕಳ ಸುರಕ್ಷತೆ

1. ಮಕ್ಕಳ ಸುರಕ್ಷಾ ನೀತಿಯನ್ನು ಶಾಲೆಗಳಲ್ಲಿ ಅಳವಡಿಸಲು ಬೆಂಬಲ
2. ಎಲ್ಲ ನಾಗರಿಕರಿಗೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತೊಂದರೆಗಳನ್ನು ನಿವಾರಿಸಲು ಸಾರ್ವಜನಿಕ ಜಾಗಗಳಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ, ಪಾದಚಾರಿ ಮಾರ್ಗಗಳ ಲಭ್ಯತೆ, ಸಾಕಷ್ಟು ಪೊಲೀಸ್ ಗಸ್ತು ತಿರುಗುವಿಕೆ ಮತ್ತು ಸಿಸಿಟಿವಿಗಳ ವ್ಯವಸ್ಥೆಯಂತಹ ಕ್ರಮಗಳ ಜಾರಿ
3. ವಿವಿಧ ರೀತಿಯ ಆದಾಯ ಗುಂಪುಗಳಲ್ಲಿನ ಮಹಿಳೆಯರಿಗೆ ಸುರಕ್ಷತೆ ಮತ್ತು ಸಬಲೀಕರಣ ಸಂಪನ್ಮೂಲಗಳ ಕುರಿತು ಜಾಗೃತಿ ಬೆಳೆಸುವುದು
4. ವೃತ್ತಿಜೀವನ ನಿರ್ಮಾಣ ಅವಕಾಶಗಳಿಗಾಗಿ ಯುವ ಕಾಲೇಜು ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ
5. ಪೊಲೀಸ್ ಚೌಕಿಗಳು ಮತ್ತು ನಿರಂತರ ಪೊಲೀಸ್ ಗಸ್ತು ತಿರುಗುವಿಕೆ

## ಪರಿಸರ ಮತ್ತು ಆರೋಗ್ಯ

1. ಹಸಿರು ಹೊದಿಕೆ (ವೈಜ್ಞಾನಿಕವಾಗಿ ಮರ ಕತ್ತರಿಸುವಿಕೆ) ಮತ್ತು ಬಯಲು ಪ್ರದೇಶಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆ
2. ನಿರೋಧಕ ಆರೋಗ್ಯ ರಕ್ಷಣೆ ಕ್ರಮಗಳಿಗೆ ಆದ್ಯತೆ
3. ಸರ್ಕಾರಿ / ಕಡಿಮೆ ದರದ ಮೆಡಿಕಲ್ ಸ್ಟೋರ್‌ಗಳನ್ನು ಹೊಂದಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು
4. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಪಾರ್ಕ್‌ಗಳಲ್ಲಿ ಶೌಚಾಲಯಗಳ ಲಭ್ಯತೆ
5. ವಾಯು ಗುಣಮಟ್ಟ ಮತ್ತು ಗದ್ದಲ ಪ್ರಮಾಣದ ನಿಗಾ ಇರಿಸುವ ಸೂಚಕಗಳನ್ನು ಅಳವಡಿಕೆ